



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ಬಿಶೇಷ ರಾಜ್ಯ ಪತ್ರಿಕೆ

ಭಾಗ- ೩ Part- III	ಬೆಂಗಳೂರು, ಮಂಗಳವಾರ, ೨೫, ಜೂನ್, ೨೦೨೪ (ಆಷಾಢ, ೦೪, ಶಕವರ್ಷ, ೧೯೪೬) BENGALURU, TUESDAY, 25, JUNE, 2024 (ASHADHA, 04, SHAKAVARSHA, 1946)	ನಂ.೩೦೭ No. 307
---------------------	---	-------------------

ಕರ್ನಾಟಕ ಸರ್ಕಾರ

ಸಂಖ್ಯೆ: ಸಿಐ 20 ಎಸ್‌ಪಿಕ್ಯೂ 2024

ಕರ್ನಾಟಕ ಸರ್ಕಾರದ ಸಚಿವಾಲಯ
ವಿಕಾಸ ಸೌಧ, ಬೆಂಗಳೂರು
ದಿನಾಂಕ: 25.06.2024

1966ರ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಕಾಯ್ದೆಯ ವಿಧಿ 28(4)ರ ಅಧಿಸೂಚನೆ

ಕೆಳಕಂಡ ಅನುಸೂಚಿಯಲ್ಲಿ ನಮೂದಿಸಿರುವ ಸ್ವತ್ತುಗಳು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಬೆಂಗಳೂರು ಮೆಟ್ರೋ ರೈಲು ಯೋಜನೆಯ ಎರಡನೇ ಹಂತ 2 ರೀಚ್-6 ಗೊಟ್ಟಿಗೆರೆಯಿಂದ ಡೈರಿ ವೃತ್ತದವರೆಗೆ ವಯಾಡಕ್ಸ್ ಸಲುವಾಗಿ ಕಾಳೇನ ಅಗ್ರಹಾರ ಮತ್ತು ಭೈರಸಂದ್ರ ಗ್ರಾಮದಲ್ಲಿ ಹೆಚ್ಚುವರಿಯಾಗಿ ಭೂಸ್ವಾಧೀನಪಡಿಸಲು ಇಚ್ಛಿಸಿದೆ.

1966ರ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಕಾಯ್ದೆಯ (1966ರ ಕರ್ನಾಟಕದ ಕಾಯ್ದೆ ಸಂಖ್ಯೆ: 18) ವಿಧಿ 28(1) ಪ್ರಕಾರ ದತ್ತವಾದ ಅಧಿಕಾರದ ಮೇರೆಗೆ ದಿನಾಂಕ: 28.02.2024 ರಂದು ಕರ್ನಾಟಕ ವಿಶೇಷ ರಾಜ್ಯ ಪತ್ರಿಕೆಯಲ್ಲಿ ಪ್ರಕಟವಾಗಿರುವ ಅಧಿಸೂಚನೆ ಸಂಖ್ಯೆ: ಸಿಐ 20 ಎಸ್‌ಪಿಕ್ಯೂ 2024, ಬೆಂಗಳೂರು ದಿನಾಂಕ: 28.02.2024 ರ ಪ್ರಕಾರ ಸರ್ಕಾರದ ಸದರಿ ಅಧಿಸೂಚನೆಯಲ್ಲಿ ನಮೂದಿಸಲ್ಪಟ್ಟಿರುವ ಸ್ವತ್ತುಗಳ ಪ್ರದೇಶವನ್ನು ಬೆಂಗಳೂರು ಮೆಟ್ರೋ ರೈಲು ಯೋಜನೆಯ ಉದ್ದೇಶಕ್ಕಾಗಿ ಸ್ವಾಧೀನಪಡಿಸಿಕೊಳ್ಳಲು ಇಚ್ಛೆಪಟ್ಟಿದೆ.

ಮೇಲ್ಕಂಡ ಅಧಿಸೂಚನೆಯ ಅನುಸೂಚಿಯಲ್ಲಿ ನಮೂದಿಸಲ್ಪಟ್ಟಿರುವ ಜಮೀನುಗಳನ್ನು ಅಧಿಸೂಚನೆಯಲ್ಲಿ ಪ್ರಕಟಿಸಲಾಗಿರುವ ಉದ್ದೇಶಕ್ಕೆ ಸ್ವಾಧೀನಪಡಿಸಿಕೊಳ್ಳಬೇಕಾಗಿರುವುದು ಕರ್ನಾಟಕ ಸರ್ಕಾರಕ್ಕೆ ಮನದಟ್ಟಾಗಿದೆ. ಈ ಬಗ್ಗೆ ಮೇಲ್ಕಂಡ ಕಾಯ್ದೆ ವಿಧಿ 28(3) ರ ಪ್ರಕಾರ ಆದೇಶ ಹೊರಡಿಸಲಾಗಿದೆ.

ಆದುದರಿಂದ 1966 ರ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಕಾಯ್ದೆಯ ವಿಧಿ 28(4) ರ (1966 ರ ಕರ್ನಾಟಕದ ಕಾಯ್ದೆ ಸಂಖ್ಯೆ: 18) ಮೇರೆಗೆ ದತ್ತವಾದ ಅಧಿಕಾರದ ಮೇರೆಗೆ ಕರ್ನಾಟಕ ಸರ್ಕಾರ ಈ ಕೆಳಗಿನ ಅನುಸೂಚಿಯಲ್ಲಿ ನಮೂದಿಸಿರುವ ಜಮೀನುಗಳನ್ನು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ಉದ್ದೇಶಕ್ಕಾಗಿ ಸ್ವಾಧೀನಪಡಿಸಿಕೊಳ್ಳಲಾಗಿದೆಯೆಂದು ಈ ಮೂಲಕ ಘೋಷಿಸಲಾಗಿದೆ.

ಅನುಸೂಚಿ

ಕ್ರ. ಸಂ.	ಖಾತಾದಾರರ ಹೆಸರು	ಅನುಭವದಾರರ ಹೆಸರು	ಗುರುತಿನ ಸಂಖ್ಯೆ	ಎಲ್‌ಎ/ ಸಿಟಿ ಸರ್ವೆ ನಂಬರ್	ಬಿಬಿಎಂ ಪಿ ಸ್ಥಳೀಯ ಸಂಖ್ಯೆ	ಭೂಸ್ವಾಧೀನಕ್ಕೆ ಒಳಪಟ್ಟ ವಿಸ್ತೀರ್ಣ ಚ.ಮೀ.	ಚಕ್ಕುಬಂದಿ				ಕಟ್ಟಡ ವಿನ್ಯಾಸಗಳ ವಿವರಗಳು
							ಪೂರ್ವ	ಪಶ್ಚಿಮ	ಉತ್ತರ	ದಕ್ಷಿಣ	
1	2	3	4	5	6	7	8				9
ಗ್ರಾಮ: ಕಾಳೇನ ಅಗ್ರಹಾರ			ಹೋಬಳಿ: ಬೇಗೂರು-3			ತಾಲ್ಲೂಕು : ಬೆಂಗಳೂರು ದಕ್ಷಿಣ				ಜಿಲ್ಲೆ : ಬೆಂಗಳೂರು	
1	ಮಂತ್ರಿ ರೆಸಿಡೆನ್ಸಿ ಅಪಾರ್ಟ್ ಮೆಂಟ್	ಮಂತ್ರಿ ರೆಸಿಡೆನ್ಸಿ ಅಪಾರ್ಟ್ ಮೆಂಟ್	R6-EL-5-ADL	10/1	677/10/1 11/1, 11/2	282.63	ಬಿಎಂಆರ್‌ಸಿ ಎಲ್ ಗೆ ಭೂಸ್ವಾಧೀನ ವಾಗಿರುವ ಸ್ಥಳ	ರಸ್ತೆ	ಉಳಿಕೆ ಸ್ಥಳ	ರಸ್ತೆ	ಖಾಲಿ ಜಾಗ
2.	ಮಂತ್ರಿ ರೆಸಿಡೆನ್ಸಿ ಅಪಾರ್ಟ್ ಮೆಂಟ್	ಮಂತ್ರಿ ರೆಸಿಡೆನ್ಸಿ ಅಪಾರ್ಟ್ ಮೆಂಟ್	R6-EL-5A-ADL	10/1	677/10/1 11/1, 11/2	16.69	ಬಿಎಂಆರ್‌ಸಿ ಎಲ್ ಗೆ ಭೂಸ್ವಾಧೀನ ವಾಗಿರುವ ಸ್ಥಳ	ರಸ್ತೆ	ಉಳಿಕೆ ಸ್ಥಳ	ರಸ್ತೆ	ಖಾಲಿ ಜಾಗ
ಒಟ್ಟು (ಎ)						299.32					
ಗ್ರಾಮ: ಭೈರಸಂದ್ರ			ಹೋಬಳಿ: ಉತ್ತರಹಳ್ಳಿ-4			ತಾಲ್ಲೂಕು : ಬೆಂಗಳೂರು ದಕ್ಷಿಣ				ಜಿಲ್ಲೆ : ಬೆಂಗಳೂರು	
3.	ಪ್ರವೀಣ್ ಪಟೇಲ್	ಪ್ರವೀಣ್ ಪಟೇಲ್	R6-EL-240-ADL	21	62-63-10	24.00	ಬನ್ನೇರುಘಟ್ಟ ರಸ್ತೆ	ಬಿಎಂಆರ್‌ಸಿ ಎಲ್ ಗೆ ಭೂಸ್ವಾಧೀನವಾಗಿರುವ ಸ್ಥಳ	ಉಳಿಕೆ ಸ್ಥಳ	ದಿ ಪ್ರಿಂಟರ್ಸ್ ಮೈಸೂರು ಪ್ರೆಸ್.ಲಿ	ಖಾಲಿ ಜಾಗ
ಒಟ್ಟು (ಬಿ)						24.00					
ಒಟ್ಟು (ಎ+ಬಿ)						323.32					

ಘೋಷ್ವಾರೆ

ಕ್ರ.ಸಂ.	ಗ್ರಾಮದ ಹೆಸರು	ವಿಸ್ತೀರ್ಣ (ಚ.ಮೀ. ಗಳಲ್ಲಿ)
1	ಕಾಳೇನ ಅಗ್ರಹಾರ	299.32
2	ಭೈರಸಂದ್ರ	24.00
ಒಟ್ಟು		323.32

ಕರ್ನಾಟಕ ರಾಜ್ಯಪಾಲರ ಆದೇಶದ
ಅನುಸಾರ ಮತ್ತು ಅವರ ಹೆಸರಿನಲ್ಲಿ

(ಭೀಮಪ್ಪ ಪ. ಅಜೂರ್)
ಸರ್ಕಾರದ ಅಧೀನ ಕಾರ್ಯದರ್ಶಿ
ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ(ಕೈ.ಅ)